



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಶುಕ್ರವಾರ, ೧೫, ಮಾರ್ಚ್, ೨೦೨೪(ಫಾಲ್ಗುಣ, ೨೫, ಶಕವರ್ಷ, ೧೯೪೫) BENGALURU, FRIDAY, 15, MARCH, 2024(PHALGUNA, 25, SHAKAVARSHA, 1945)	ಸಂ. ೧೮೭ No. 187
---------------------	--	--------------------

ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ:- ಸೌಹಾರ್ದ ಸಹಕಾರಿಗಳ ಚುನಾವಣೆಯನ್ನು ಮುಂದಿನ ಆದೇಶದವರೆಗೆ
ಮುಂದೂಡುವ ಬಗ್ಗೆ ಹಾಗೂ ಸದರಿ ಸಹಕಾರಿಗಳ ಆಡಳಿತ ಮಂಡಳಿ ಹಾಗೂ
ಪದಾಧಿಕಾರಿಗಳ ಅವಧಿಯನ್ನು ಮುಂದುವರಿಸುವ ಬಗ್ಗೆ.

ಓದಲಾಗಿದೆ:-ಸಹಕಾರ ಸಂಘಗಳ ನಿಬಂಧಕರ ಪತ್ರ ಸಂಖ್ಯೆ: ಆರ್‌ಸಿಎಸ್/ಆರ್‌ಎಸ್‌ಆರ್/
ಸೌಹಾರ್ದ ಸಹಕಾರಿಗಳ /ಚುನಾವಣೆ/140/2023-24, ದಿನಾಂಕ: 02.03.2024.

ಪ್ರಸ್ತಾವನೆ:

ಮೇಲೆ ಓದಲಾದ ಪ್ರಸ್ತಾವನೆಯಲ್ಲಿ 2024ರ ಲೋಕಸಭಾ ಚುನಾವಣೆಗೆ ಅಧಿಸೂಚನೆ ಹೊರಡಿಸಿ ಚುನಾವಣೆ ನೀತಿ ಸಂಹಿತೆಯು ಜಾರಿಗೆ ಬರುವ ಸಾಧ್ಯತೆ ಇರುತ್ತದೆಯೆಂದು, ರಾಜ್ಯದಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿಗಳ ಕಾಯ್ದೆ 1997ರಡಿಯಲ್ಲಿ ಸುಮಾರು ಐದು ಸಾವಿರಕ್ಕೂ ಹೆಚ್ಚು ಸೌಹಾರ್ದ ಸಹಕಾರಿಗಳು ನೋಂದಣಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು, ಮಾರ್ಚ್ 2024ರ ಮಾಹೆಯಿಂದ ಜೂನ್-2024ರ ಮಾಹೆಯ ಅವಧಿಯಲ್ಲಿ ಹಲವು ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿಯ ಪದಾವಧಿಯು ಮುಕ್ತಾಯಗೊಳ್ಳಲಿದ್ದು, ಅಂತಹ ಸೌಹಾರ್ದ ಸಹಕಾರಿಗಳ ಚುನಾವಣೆಗೆ ಈಗಾಗಲೇ ಮಾರ್ಚ್-2024ರ ಮಾಹೆಯಿಂದ ಮೇ-2024ರ ಮಾಹೆಯ ಅವಧಿಯಲ್ಲಿ ಚುನಾವಣಾ ದಿನಾಂಕಗಳನ್ನು ನಿಗದಿಪಡಿಸಿ ಚುನಾವಣಾ ಪ್ರಕ್ರಿಯೆ ಪ್ರಾರಂಭಿಸಲಾಗಿರುತ್ತದೆ ಎಂದು, ಅಲ್ಲದೇ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗವು ಸಹಕಾರ ಇಲಾಖೆಯನ್ನೊಳಗೊಂಡಂತೆ ಇತರೆ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳನ್ನು ಚುನಾವಣೆಯ ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ ಎಂದು, ಇಂತಹ ಸನ್ನಿವೇಶದಲ್ಲಿ ಸೌಹಾರ್ದ ಸಹಕಾರಿಗಳ ಚುನಾವಣೆಯನ್ನು ಸಮರ್ಪಕವಾಗಿ ಜರುಗಿಸಲು ಅವಶ್ಯಕ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಲು ಸಾಧ್ಯವಾಗುವುದಿಲ್ಲವೆಂದು ತಿಳಿಸಿರುತ್ತಾರೆ.

ಮುಂದುವರೆದು, ಸಾರ್ವತ್ರಿಕ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪೊಲೀಸ್ ಇಲಾಖೆಯು ಸಹ ಕರ್ತವ್ಯ ನಿರ್ವಹಿಸಬೇಕಾಗಿರುವುದರಿಂದ ಸಹಕಾರಿಗಳ ಆಡಳಿತ ಮಂಡಳಿಗಳ ಚುನಾವಣೆಯ ಪ್ರಕ್ರಿಯೆಯನ್ನು ಶಾಂತಯುತವಾಗಿ ನಡೆಸಲು ಕಷ್ಟಸಾಧ್ಯವಾಗುತ್ತದೆಯೆಂದು, ಒಂದು ವೇಳೆ ಮಾರ್ಚ್-2024 ರಿಂದ ಮೇ-2024ರ ಮಾಹೆಯ ಅಂತ್ಯದವರೆಗಿನ

(೧)

ಅವಧಿಯಲ್ಲಿ ಆಡಳಿತ ಮಂಡಳಿಯ ಅವಧಿ ಮುಕ್ತಾಯವಾಗುವ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿಗೆ ಚುನಾವಣೆ ಜರುಗಿ ನಿಗದಿತ ಅವಧಿಯಲ್ಲಿ ಆಡಳಿತ ಮಂಡಳಿ ರಚನೆಯಾಗಿರದಿದ್ದರೆ ಅಂತಹ ಎಲ್ಲಾ ಸೌಹಾರ್ದ ಸಹಕಾರಿಗಳಿಗೂ ಕೂಡ ಕರ್ನಾಟಕ ಸೌಹಾರ್ದ ಸಹಕಾರಿಗಳ ಕಾಯ್ದೆ 1997ರ ಪ್ರಕರಣ 38(v-c) ರಡಿ ಆಡಳಿತಾಧಿಕಾರಿಗಳನ್ನು ನೇಮಕಗೊಳಿಸಬೇಕಾಗುತ್ತದೆಂದು, ಆದರೆ ಸಹಕಾರ ಇಲಾಖೆಯನ್ನೊಳಗೊಂಡಂತೆ ಇತರೆ ಇಲಾಖೆಯ ಬಹುತೇಕ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಸಾರ್ವತ್ರಿಕ ಚುನಾವಣೆಯಲ್ಲಿ ನಿರತರಾಗುವುದರಿಂದ ಆಡಳಿತಾಧಿಕಾರಿಗಳನ್ನು ನೇಮಿಸಲು ಸಾಧ್ಯವಾಗುವುದಿಲ್ಲವೆಂದು ತಿಳಿಸಿರುತ್ತಾರೆ.

ಅಲ್ಲದೇ, ಮಾರ್ಚ್-2024 ರಿಂದ ಜೂನ್-2024ರ ಮಾಹೆಯ ಅಂತ್ಯದವರೆಗೆ ಆಡಳಿತ ಮಂಡಳಿಯ ಅವಧಿ ಮುಗಿಯುವ ಹಾಗೂ ಚುನಾವಣೆ ದಿನಾಂಕಗಳನ್ನು ನಿಗದಿಪಡಿಸಿ ಸಾಮಾನ್ಯ ಚುನಾವಣೆ ಪ್ರಕ್ರಿಯೆ ಹಾಗೂ ಆಕಸ್ಮಿಕ ತೆರವಾದ ಸ್ಥಾನಗಳ ಆಯ್ಕೆಗೆ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿರುವ ಎಲ್ಲಾ ಸೌಹಾರ್ದ ಸಹಕಾರಿಗಳಿಗೆ ಕರ್ನಾಟಕ ಸೌಹಾರ್ದ ಸಹಕಾರಿಗಳ ಕಾಯ್ದೆ 1997ರ ಪ್ರಕರಣ 24(2), 26(1), 28(3) 38(v-c) ಮತ್ತು 38(ಎ)ಗಳಿಗೆ ಕರ್ನಾಟಕ ಸೌಹಾರ್ದ ಸಹಕಾರಿಗಳ ಕಾಯ್ದೆ 1997ರ ಪ್ರಕರಣ 70ರಡಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರದಡಿಯಲ್ಲಿ ವಿನಾಯಿತಿಯನ್ನು ನೀಡಿ ಆಡಳಿತ ಮಂಡಳಿಯ ಚುನಾವಣೆಗಳನ್ನು ಮುಂದೂಡಿ ಹಾಲಿ ಇರುವ ಆಡಳಿತ ಮಂಡಳಿಯನ್ನು ಹಾಗೂ ಪದಾಧಿಕಾರಿಗಳನ್ನು ಮುಂದುವರಿಸುವ ಸಂಬಂಧ ಸೂಕ್ತ ಆದೇಶ ಹೊರಡಲು ನಿಬಂಧಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ.

ಪರಿಶೀಲಿಸಲಾಗಿ, ಸಾರ್ವತ್ರಿಕ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗವು ಸಹಕಾರ ಇಲಾಖೆಯನ್ನೊಳಗೊಂಡಂತೆ ಇತರೆ ಇಲಾಖೆಗಳ ಅಧಿಕಾರಿ/ ಸಿಬ್ಬಂದಿಗಳನ್ನು ಚುನಾವಣೆಯ ಕರ್ತವ್ಯಕ್ಕೆ ನಿಯೋಜಿಸುವ ಹಿನ್ನೆಲೆಯಲ್ಲಿ ಸೌಹಾರ್ದ ಸಹಕಾರಿಗಳ ಚುನಾವಣೆಯನ್ನು ಸಮರ್ಪಕವಾಗಿ ಜರುಗಿಸಲು ಅವಶ್ಯಕ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಲು ಕಷ್ಟ ಸಾಧ್ಯವಾಗುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯ ಅವಧಿ ಮುಗಿಯುವ ಸೌಹಾರ್ದ ಸಹಕಾರಿಗಳ ಚುನಾವಣೆ ನಡೆಸಲು ಹಾಗೂ ಚುನಾವಣೆ ದಿನಾಂಕಗಳನ್ನು ನಿಗದಿಪಡಿಸಿ ಸಾಮಾನ್ಯ ಚುನಾವಣೆ ಪ್ರಕ್ರಿಯೆ ಹಾಗೂ ಆಕಸ್ಮಿಕ ತೆರವಾದ ಸ್ಥಾನಗಳ ಆಯ್ಕೆಗೆ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿರುವ ಎಲ್ಲಾ ಸೌಹಾರ್ದ ಸಹಕಾರಿಗಳಿಗೆ ಕರ್ನಾಟಕ ಸೌಹಾರ್ದ ಸಹಕಾರಿಗಳ ಕಾಯ್ದೆ 1997ರ ಪ್ರಕರಣ 24(2), 26(1), 28(3) 38(v-c) ಮತ್ತು 38(ಎ)ಗಳಿಗೆ ಕರ್ನಾಟಕ ಸೌಹಾರ್ದ ಸಹಕಾರಿಗಳ ಕಾಯ್ದೆ 1997ರ ಪ್ರಕರಣ 70ರಡಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರದನ್ವಯ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ವಿನಾಯಿತಿ ನೀಡಿ ಮುಂದಿನ ಆದೇಶದವರೆಗೆ ಆಡಳಿತ ಮಂಡಳಿ ಅವಧಿ ಮುಗಿಯುವ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ಚುನಾವಣೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಿ ಹಾಲಿ ಇರುವ ಆಡಳಿತ ಮಂಡಳಿ ಹಾಗೂ ಪದಾಧಿಕಾರಿಗಳ ಅವಧಿಯನ್ನು ಮುಂದುವರಿಸುವುದು ಸೂಕ್ತವೆಂದು ಭಾವಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ: ಸಿಒ 33 ಸಿಎಲ್‌ಎಮ್ 2024 (ಇ)

ಬೆಂಗಳೂರು, ದಿನಾಂಕ:13.03.2024

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ಸೌಹಾರ್ದ ಸಹಕಾರಿ ಅಧಿನಿಯಮ 1997 ಕಲಂ 70ರಡಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸುತ್ತಾ, ತಕ್ಷಣದಿಂದ ಜಾರಿಗೆ ಬರುವಂತೆ ಈ ಕೆಳಕಂಡಂತೆ ಆದೇಶಿಸಿದೆ.

1. ರಾಜ್ಯದಲ್ಲಿನ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿಯ ಅವಧಿ ಮುಕ್ತಾಯಗೊಂಡಿರುವ/ಮುಕ್ತಾಯಗೊಳ್ಳಲಿರುವ ಸಹಕಾರಿಗಳ ಚುನಾವಣೆಗಳನ್ನು ಕರ್ನಾಟಕ ಸೌಹಾರ್ದ ಸಹಕಾರಿಗಳ ಕಾಯ್ದೆ 1997ರ ಪ್ರಕರಣ 24(2), 26(1), 28(3) 38(v-c) ಮತ್ತು 38(ಎ)ಗಳಿಗೆ ವಿನಾಯಿತಿ ನೀಡಿ, ಮುಂದಿನ ಆದೇಶದವರೆಗೆ ಚುನಾವಣೆಗಳನ್ನು ಮುಂದೂಡಿ ಹಾಲಿ ಇರುವ ಆಡಳಿತ ಮಂಡಳಿ ಹಾಗೂ ಪದಾಧಿಕಾರಿಗಳ ಅವಧಿಯನ್ನು ಮುಂದುವರಿಸಿದೆ.
2. ಈಗಾಗಲೇ ಚುನಾವಣೆ ವೇಳಾಪಟ್ಟಿ (Calender of events) ಹೊರಡಿಸಿ, ಚುನಾವಣೆ ಪ್ರಕ್ರಿಯೆ ಜಾರಿಯಲ್ಲಿದ್ದಲ್ಲಿ ಅದನ್ನು ಸಹ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿದೆ.
3. ಈಗಾಗಲೇ ಘನ ನ್ಯಾಯಾಲಯಗಳ ಆದೇಶದಂತೆ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿದ್ದಲ್ಲಿ/ ಪ್ರಾರಂಭವಾಗಬೇಕಿದ್ದಲ್ಲಿ ಈ ಆದೇಶ ಕುರಿತು ಮಾನ್ಯ ಘನ ನ್ಯಾಯಾಲಯದ ಗಮನಕ್ಕೆ ತಂದು ಘನ ನ್ಯಾಯಾಲಯದ ಆದೇಶದಂತೆ ಕ್ರಮವಿಡತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ

(ಎ.ಸಿ. ದಿವಾಕರ್)

ವಿಶೇಷ ಕರ್ತವ್ಯಾಧಿಕಾರಿ ಹಾಗೂ
ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ.